



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೪ ಎ Part - IV A	ಬೆಂಗಳೂರು, ಸೋಮವಾರ, ೧೯, ಅಕ್ಟೋಬರ್, ೨೦೨೦ (ಅಶ್ವಯುಜ , ೨೭, ಶಕವರ್ಷ ೧೯೪೨) BENGALURU, MONDAY, 19, OCTOBER, 2020 (ASHWAYUJA, 27, SHAKAVARSHA, 1942)	ನಂ. ೪೭೨ No. 472
--------------------------	---	--------------------

ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವಾಲಯ
ಅಧಿಸೂಚನೆ

ಸಂಖ್ಯೆ: ಸಂವ್ಯಶಾಇ 37 ಶಾಸನ 2020, ಬೆಂಗಳೂರು, ದಿನಾಂಕ:19.10.2020

ಕನ್ನಡ ವಿಶ್ವವಿದ್ಯಾನಿಲಯ ಮತ್ತು ಇತರ ಕೆಲವು ಕಾನೂನುಗಳ (ತಿದ್ದುಪಡಿ) ವಿಧೇಯಕ, 2020ಕ್ಕೆ 2020ರ ಅಕ್ಟೋಬರ್ ತಿಂಗಳ 19ನೇ ದಿನಾಂಕದಂದು ಮಾನ್ಯ ರಾಜ್ಯಪಾಲರ ಒಪ್ಪಿಗೆ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2020ರ ಕರ್ನಾಟಕ ಅಧಿನಿಯಮ ಸಂಖ್ಯೆ: 31 ಎಂಬುದಾಗಿ ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ ಪ್ರಕಟಿಸಬೇಕೆಂದು ಆದೇಶಿಸಲಾಗಿದೆ.

2020ರ ಕರ್ನಾಟಕ ಅಧಿನಿಯಮ ಸಂಖ್ಯೆ: 31

(2020 ರ ಅಕ್ಟೋಬರ್ ತಿಂಗಳ ಹತ್ತೊಂಭತ್ತನೇ ದಿನಾಂಕದಂದು ಕರ್ನಾಟಕ ರಾಜ್ಯ ಪತ್ರದ ವಿಶೇಷ ಸಂಚಿಕೆಯಲ್ಲಿ ಮೊದಲು ಪ್ರಕಟವಾಗಿದೆ)

ಕನ್ನಡ ವಿಶ್ವವಿದ್ಯಾನಿಲಯ ಮತ್ತು ಇತರ ಕೆಲವು ಕಾನೂನುಗಳ (ತಿದ್ದುಪಡಿ) ಅಧಿನಿಯಮ, 2020

(2020ರ ಅಕ್ಟೋಬರ್ ತಿಂಗಳ ಹತ್ತೊಂಭತ್ತನೇ ದಿನಾಂಕದಂದು ರಾಜ್ಯಪಾಲರಿಂದ ಅನುಮೋದನೆಯನ್ನು ಪಡೆಯಲಾಗಿದೆ)

ಕನ್ನಡ ವಿಶ್ವವಿದ್ಯಾನಿಲಯ ಅಧಿನಿಯಮ, 1991, ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಅಧಿನಿಯಮ, 2009 ಹಾಗೂ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ಅಧಿನಿಯಮ, 2009 ಇವುಗಳನ್ನು ಮತ್ತಷ್ಟು ತಿದ್ದುಪಡಿ ಮಾಡಲು ಒಂದು ಅಧಿನಿಯಮ.

ಇಲ್ಲಿ ಇನ್ನುಮುಂದೆ ಕಂಡುಬರುವ ಉದ್ದೇಶಗಳಿಗಾಗಿ ಕನ್ನಡ ವಿಶ್ವವಿದ್ಯಾನಿಲಯ ಅಧಿನಿಯಮ, 1991 (1991ರ ಕರ್ನಾಟಕ ಅಧಿನಿಯಮ 23), ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಅಧಿನಿಯಮ, 2009 (2009ರ ಕರ್ನಾಟಕ ಅಧಿನಿಯಮ 25) ಹಾಗೂ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ಅಧಿನಿಯಮ, 2009ನ್ನು (2010ರ ಕರ್ನಾಟಕ ಅಧಿನಿಯಮ 13) ಇವುಗಳನ್ನು ಮತ್ತಷ್ಟು ತಿದ್ದುಪಡಿ ಮಾಡುವುದು ಯುಕ್ತವಾಗಿರುವುದರಿಂದ;

ಇದು ಭಾರತ ಗಣರಾಜ್ಯದ ಎಪ್ಪತ್ತೊಂದನೇ ವರ್ಷದಲ್ಲಿ ಕರ್ನಾಟಕ ರಾಜ್ಯ ವಿಧಾನಮಂಡಲದಿಂದ ಈ ಮುಂದಿನಂತೆ ಅಧಿನಿಯಮಿತವಾಗತಕ್ಕದ್ದು:-

1. ಸಂಕ್ಷಿಪ್ತ ಹೆಸರು ಮತ್ತು ಪ್ರಾರಂಭ.- (1) ಈ ಅಧಿನಿಯಮವನ್ನು ಕನ್ನಡ ವಿಶ್ವವಿದ್ಯಾನಿಲಯ ಮತ್ತು ಇತರ ಕೆಲವು ಕಾನೂನುಗಳ (ತಿದ್ದುಪಡಿ) ಅಧಿನಿಯಮ, 2020 ಎಂದು ಕರೆಯತಕ್ಕದ್ದು.

(2) ಇದು ಈ ಕೂಡಲೇ ಜಾರಿಗೆ ಬರತಕ್ಕದ್ದು.

2. 1991ರ ಕರ್ನಾಟಕ ಅಧಿನಿಯಮ 23ರ ತಿದ್ದುಪಡಿ.- ಕನ್ನಡ ವಿಶ್ವವಿದ್ಯಾನಿಲಯ ಅಧಿನಿಯಮ, 1991ರ (1991ರ ಕರ್ನಾಟಕ ಅಧಿನಿಯಮ 23) 7ನೇ ಪ್ರಕರಣದ (1)ನೇ ಉಪಪ್ರಕರಣದಲ್ಲಿನ (ಎ) ಖಂಡದಲ್ಲಿ "ಅಥವಾ ಕುಷ್ಠರೋಗದಿಂದ ಬಳಲುತ್ತಿದ್ದರೆ" ಎಂಬ ಪದಗಳನ್ನು ಬಿಟ್ಟುಬಿಡತಕ್ಕದ್ದು.

3. 2009ರ ಕರ್ನಾಟಕ ಅಧಿನಿಯಮ 25ರ ತಿದ್ದುಪಡಿ.- ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಅಧಿನಿಯಮ, 2009ರ (2009ರ ಕರ್ನಾಟಕ ಅಧಿನಿಯಮ 25) 35ನೇ ಪ್ರಕರಣದ (2)ನೇ ಉಪಪ್ರಕರಣದಲ್ಲಿ "ಅಥವಾ ಕುಷ್ಠರೋಗದಿಂದ ನರಳುತ್ತಿದ್ದರೆ" ಎಂಬ ಪದಗಳನ್ನು ಬಿಟ್ಟುಬಿಡತಕ್ಕದ್ದು.

4. 2010ರ ಕರ್ನಾಟಕ ಅಧಿನಿಯಮ 13ರ ತಿದ್ದುಪಡಿ.- ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ಅಧಿನಿಯಮ, 2009ರ (2010ರ ಕರ್ನಾಟಕ ಅಧಿನಿಯಮ 13) 35ನೇ ಪ್ರಕರಣದ (2)ನೇ ಉಪಪ್ರಕರಣದಲ್ಲಿ "ಅಥವಾ ಕುಷ್ಠರೋಗದಿಂದ ನರಳುತ್ತಿದ್ದರೆ" ಎಂಬ ಪದಗಳನ್ನು ಬಿಟ್ಟುಬಿಡತಕ್ಕದ್ದು.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ
ಮತ್ತು ಅವರ ಹೆಸರಿನಲ್ಲಿ,

(ಕೆ.ದ್ವಾರಕನಾಥ್ ಬಾಬು)
ಸರ್ಕಾರದ ಕಾರ್ಯದರ್ಶಿ
ಸಂಸದೀಯ ವ್ಯವಹಾರಗಳು ಮತ್ತು
ಶಾಸನ ರಚನೆ ಇಲಾಖೆ

PARLIAMENTARY AFFAIRS AND LEGISLATION SECRETARIAT
NOTIFICATION

No. DPAL 37 SHASANA 2020, Bengaluru, Dated: 19.10.2020

Ordered that the translation of kannada vishwa vidhyanilaya mattu ithara kelavu kanunugala (tiddupadi) Adhiniyama, 2020 (2020 ra Karnataka Adhiniyama Sankhye 31) in English language, be published as authoritative text as required by clause (3) of Article 348 of the Constitution of India in the Karnataka Gazette extra-ordinary for general information.

The following translation of kannada vishwa vidhyanilaya mattu ithara kelavu kanunugala (tiddupadi) Adhiniyama, 2020 (2020 ra Karnataka Adhiniyama Sankhye 31) in English language, is published in the Official Gazette under the authority of the Governor of Karnataka under clause (3) of Article 348 of the Constitution of India.

KARNATAKA ACT NO. 31 OF 2020

(First Published in the Karnataka Gazette Extra-ordinary on the nineteenth day of October 2020)

THE KANNADA UNIVERSITY AND CERTAIN OTHER LAWS (AMENDMENT)
Act, 2020

(Received the assent of the Governor on the nineteenth day of October 2020)

An Act further to amend the Kannada University Act, 1991 the Karnataka Rajya Dr.Gangubai Hangal Sangeetha mattu Pradarshaka Kalegala Vishwavidyalaya Act, 2009 and the Karnataka Samskrita Vishwavidyalaya Act, 2009.

Whereas, it is expedient further to amend the Kannada University Act, 1991 (Karnataka Act 23 of 1991), the Karnataka Rajya Dr. Gangubai Hangal Sangeetha mattu Pradarshaka Kalegala Vishwavidyalaya Act, 2009 (Karnataka Act 25 of 2009) and the Karnataka Samskrita Vishwavidyalaya Act, 2009 (Karnataka Act 13 of 2010) for the purposes hereinafter appearing;

Be it enacted by the Karnataka State Legislature in the seventy-first year of the Republic of India as follows:-

1. Short title and commencement.- (1) This Act may be called the Kannada University and Certain other Laws (Amendment) Act, 2020.

(2) It shall come into force at once.

2. Amendment of Karnataka Act 23 of 1991.- In the Kannada University Act, 1991 (Karnataka Act 23 of 1991) in section 7, in sub-section (1), in clause (a), the words “or suffering from leprosy” shall be omitted.

3. Amendment of Karnataka Act 25 of 2009.- In the Karnataka Rajya Dr. Gangubai Hangal Sangeetha mattu Pradarshaka Kalegala Vishwavidyalaya Act, 2009 (Karnataka Act 25 of 2009) in section 35, in sub-section (2), the words “or suffers from leprosy ” shall be omitted.

4. Amendment of Karnataka Act 13 of 2010.- In the Karnataka Samskrita Vishwavidyalaya Act, 2009 (Karnataka Act 13 of 2010) in section 35, in sub-section (2), the words “or suffers from leprosy” shall be omitted.

The above translation of ಕನ್ನಡ ವಿಶ್ವವಿದ್ಯಾನಿಲಯ ಮತ್ತು ಇತರ ಕೆಲವು ಕಾನೂನುಗಳ (ತಿದ್ದುಪಡಿ) ಅಧಿನಿಯಮ, 2020 (2020ರ ಕರ್ನಾಟಕ ಅಧಿನಿಯಮ ಸಂಖ್ಯೆ:31) be published in the official Gazette under clause (3) of Article 348 of the Constitution of India.

VAJUBHAI VALA
GOVERNOR OF KARNATAKA

By Order and in the name of
the Governor of Karnataka,

(K.DWARAKANATH BABU)
Secretary to Government
Department of Parliamentary Affairs
and Legislation